

ಕನ್ನಡಪ್ರಭ

ಸಂಶೋಧನೆಯಲ್ಲಿ ತಂತ್ರಜ್ಞಾನ ಬಳಸಿ: ಪ್ರೊ.ಎಸ್.ಎಸ್.ಅಯ್ಯಂಗಾರ್ ಸಲಹೆ ಆರ್‌ವಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಚಾರ ಸಂಕಿರಣ



ಆರ್.ವಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಗಣ್ಯರು

• ಕನ್ನಡಪ್ರಭ ವಾರ್ತೆ ಕೆಂಗೇರಿ

ಆಧುನಿಕ ತಂತ್ರಜ್ಞಾನವನ್ನು ಸಂಶೋಧನೆಗಳಲ್ಲಿ ಬಳಸಿಕೊಂಡು ಸಮಾಜದ ಪ್ರಗತಿಗೆ ಪೂರಕವಾದ ಆವಿಷ್ಕಾರಗಳನ್ನು ಮಾಡುವಂತೆ ಅಮೆರಿಕದ ಫ್ಲೋರಿಡಾ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯದ ಪ್ರೊ.ಎಸ್.ಎಸ್. ಅಯ್ಯಂಗಾರ್ ಸಲಹೆ ನೀಡಿದರು.

ಬೆಂಗಳೂರು- ಮೈಸೂರು ಮುಖ್ಯ ರಸ್ತೆಯ ಆರ್‌ವಿ ತಾಂತ್ರಿಕ ಮಹಾವಿದ್ಯಾಲಯ ಮತ್ತು ಅಮೆರಿಕದ ಫ್ಲೋರಿಡಾ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯ ಮಿಯಾಮಿ ಸಹಯೋಗದಲ್ಲಿ 7ನೇ ಐಇಇಇ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಂಪ್ಯೂಟೇಶನಲ್ ಸಿಸ್ಟಮ್ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರ ಸಮಸ್ಯೆಗೆ ಸುಸ್ಥಿರ ಪರಿಹಾರ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಭವಿಷ್ಯಗಳನ್ನು ರೂಪಿಸಿಕೊಂಡು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ, ಉತ್ತಮ ಪ್ರಾಧ್ಯಾಪಕರ ಸಹಕಾರ ಮಾರ್ಗದರ್ಶನದ ಅಗತ್ಯವಿದೆ. ಮಾಹಿತಿ ತಂತ್ರಜ್ಞಾನ, ಇಂಧನ ಶಕ್ತಿ, ರೋಬೋಟಿಕ್ಸ್

ಸೇರಿದಂತೆ ಇತರ ಕ್ಷೇತ್ರಗಳ ಸಮಸ್ಯೆಯ ಸುಸ್ಥಿರ ಪರಿಹಾರಕ್ಕೆ ಇಂತಹ ವಿಚಾರ ಸಂಕಿರಣಗಳು ಸಹಕಾರಿಯಾಗಿವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಅಧ್ಯಕ್ಷ ಡಾ| ಎಂ.ಪಿ.ಶ್ಯಾಮ್ ಮಾತನಾಡಿ, ಕೌಶಲ್ಯ ಅಭಿವೃದ್ಧಿ ತರಬೇತಿಯೊಂದಿಗೆ ಕೈಗಾರಿಕೆಗಳ ಅವಶ್ಯಕತೆಗೆ ಅನುಗುಣ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಿಸಿ ಕೊಡುವತ್ತ ಆಡಳಿತ ಮಂಡಳಿ ದೃಢ ಹೆಜ್ಜೆ ಇಟ್ಟಿದೆ ಎಂದರು.

ಕಾರ್ಯಕ್ರಮದಲ್ಲಿ ಸಿನಾಪ್ಟಿಕ್ ಸಂಸ್ಥೆಯ ಉಪಾಧ್ಯಕ್ಷ ಸಂಜಯ್ ಸಹ, ಎನ್.ಆರ್. ಪ್ರಾಚೀನ್ ಇಂಡಿಯಾದ ವ್ಯವಸ್ಥಾಪಕ ಸಿ.ಆರ್. ಶ್ರೀನಿವಾಸ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸಂಸ್ಥೆ (ಐಇಇಇ) ಬೆಂಗಳೂರು ವಿಭಾಗದ ಮಾಜಿ ಮುಖ್ಯಸ್ಥರಾದ ಡಾ| ದೀಪಾ ಶೆಣೈ, ಪ್ರಾಂಶುಪಾಲ ಡಾ| ಕೆ. ಎನ್.ಸುಬ್ರಹ್ಮಣ್ಯ, ಉಪ ಪ್ರಾಂಶುಪಾಲೆ ಡಾ| ಕೆ.ಎಸ್.ಗೀತಾ ಉಪಸ್ಥಿತರಿದ್ದರು.

ಎನ್‌ಆರ್‌ಐ(ಹೊರನಾಡು) ವಿಭಾಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಎಸ್.ಎಸ್. ಅಯ್ಯಂಗಾರ್ ಅವರನ್ನು ಸನ್ಮಾನಿಸಲಾಯಿತು.